

**ಕರ್ನಾಟಕ ವಿಧಾನ ಪರಿಷತ್ತು**

ಚುಕ್ಕೆ ಗುರುತಿಲ್ಲದ ವ್ಯಶ್ವ ಸಂಖ್ಯೆ		730 (846)
ಸದಸ್ಯರ ಹೆಸರು		ಶ್ರೀ ಶಶೀಲ್ ಜಿ ನಮೋಹಿ (ಶಿಕ್ಷಕರ ಕ್ಷೇತ್ರ)
ಉತ್ತರಿಸಬೇಕಾದ ದಿನಾಂಕ		20. 12.2021
ಉತ್ತರಿಸಬೇಕಾದವರು		ಉನ್ನತ ಶಿಕ್ಷಣ ಸಚಿವರು
ವ್ಯಶ್ವ		ಉತ್ತರ
(ಅ)	ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಸಂಖ್ಯೆ: ಉಪನ್ಯಾಸಕರ ಸಂಖ್ಯೆ ಎಷ್ಟು;	2021-22ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳ ಸಂಖ್ಯೆ: 14,183
(ಆ)	ಈ ಅತಿಥಿ ಉಪನ್ಯಾಸಕರಿಗೆ ನೀಡುತ್ತಿರುವ ಗೌರವ ವೇತನ ಎಷ್ಟು;	ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರುಗಳಲ್ಲಿ ಸ್ವಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂತರ್ಗತೊಂದಿಗೆ ಎನ್.ಇ.ಟಿ./ಎನ್.ಎಲ್.ಇ.ಟಿ/ ಹಿ.ಹೆಚ್.ಡಿ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ರೂ.13,000/- ಮತ್ತು ಸ್ವಾತಕೋತ್ತರ/ಎಂ.ಫಿಲ್ ಪದವೀಧರ ಅತಿಥಿ ಉಪನ್ಯಾಸಕರಿಗೆ ರೂ.11,000/-ಗಳ ಗೌರವಧನವನ್ನು ಪಾವತಿಸಲಾಗುತ್ತಿದೆ.
(ಇ)	ಸದರಿ ಉಪನ್ಯಾಸಕರನ್ನು ಖಾಯಂ ಮಾಡಿಕೊಳ್ಳುವ ಕುರಿತು ಸರ್ಕಾರದ ನಿಲ್ದಾರ ಮಾಹಿತಿ ನೀಡುವುದು; (ಸಂಪೂರ್ಣ ಮಾಹಿತಿ ನೀಡುವುದು)	ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆಗೆ ಅನುಗುಣವಾಗಿ ಉಂಟಾಗುವ ಕಾರ್ಯಭಾರವನ್ನು ಮೊದಲು ಅಯಾ ಕಾಲೇಜಿನ ಖಾಯಂ ಅದ್ಯಾತ್ಮಕರುಗಳಿಗೆ ಹಂಚಿಕೆ ಮಾಡಿ, ತದನಂತರ, ಉಳಿಕೆಯಾಗುವ ಕಾರ್ಯಭಾರಕ್ಕೆ ಅಯಾ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ತಾತ್ವಾಲಿಕವಾಗಿ ಕಲಾ ಮತ್ತು ವಾಣಿಜ್ಯ ವಿಷಯಕ್ಕೆ ಗರಿಷ್ಟ 8 ಗಂಟೆ ಹಾಗೂ ವಿಜ್ಞಾನ ವಿಷಯಕ್ಕೆ 10 ಗಂಟೆಗಳ ಕಾರ್ಯಭಾರಕ್ಕೆ ಒಬ್ಬರಂತೆ ಅತಿಥಿ ಉಪನ್ಯಾಸಕರ ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ, ಅತಿಥಿ ಉಪನ್ಯಾಸಕರನ್ನು ಹೆಚ್ಚಿಸಿ ಕಾರ್ಯಭಾರಕ್ಕೆ ಅನುಗುಣವಾಗಿ ಮಾತ್ರ ಅಯ್ದು ಮಾಡಿಕೊಳ್ಳಲಾಗುತ್ತಿದ್ದು, ಯಾವುದೇ ಖಾಲಿ ಹುದ್ದೆಗಳಿಗೆ ಅಥವಾ ಪೂರ್ವಕಾಲಿಕ ಕಾರ್ಯಭಾರಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿಲ್ಲ.

ಸರ್ಕಾರದ ಸುತ್ತೋಲೆ ಸಂಖ್ಯೆ: ಇಡಿ/55/ಡಿಸಿಇ/2005,  
 ದಿನಾಂಕ: 25.08.2012 ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ  
 ಪದವಿ ಕಾಲೇಜುಗಳಲ್ಲಿ 1995-1996 ರಿಂದ 2002-03ರ  
 ಶೈಕ್ಷಣಿಕ ವರ್ಷಗಳಲ್ಲಿ ಸತತವಾಗಿ ಎರಡು ವರ್ಷ ಅರೆಕಾಲಿಕ  
 ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದವರ ಸೇವೆಯನ್ನು  
 ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸಿದಿರುವ ಬಗ್ಗೆ  
 ಸ್ವಷ್ಟನೆ ನೀಡಲಾಗಿದ್ದು, ಅದರಂತೆ, ಕಾಲೇಜು ಶಿಕ್ಷಣ ಇಲಾಖೆಯ  
 ಸರ್ಕಾರಿ ಪದವಿ ಕಾಲೇಜುಗಳಲ್ಲಿ 1995-96 ರಿಂದ 2002-03ರ  
 ಶೈಕ್ಷಣಿಕ ವರ್ಷಗಳಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ  
 ಕಾರ್ಯನಿರ್ವಹಿಸಿದ ವೃತ್ತಿಗಳ ಸೇವೆಯನ್ನು ಕಾಲೇಜು ಶಿಕ್ಷಣ  
 ಇಲಾಖೆಯಲ್ಲಿ ಸರ್ಕಮಾತಿಗೊಳಿಸಿದಲ್ಲಿ, ಅದು Perpetuate an  
 illegality in the matter of public employment ಆಗುವುದರಿಂದ  
 ಮಾನ್ಯ ಸರ್ವೋಚ್ಚ ನ್ಯಾಯಾಲಯವು ಉಮಾದೇವಿ ಪ್ರಕರಣದಲ್ಲಿ  
 ವ್ಯಕ್ತಪಡಿಸಿರುವ ನಿಲುವಿನ ವಿರುದ್ಧವಾಗಿರುತ್ತದೆ. ಆದುದರಿಂದ  
 1995-96 ರಿಂದ 2002-03ರ ಶೈಕ್ಷಣಿಕ ವರ್ಷಗಳಲ್ಲಿ ಅರೆಕಾಲಿಕ  
 ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ವೃತ್ತಿಗಳು ತಮ್ಮ  
 ಸೇವೆಯನ್ನು ಸರ್ಕಮಾತಿಗೊಳಿಸುವಂತೆ ಹೋರಿಕೆ ಸಲ್ಲಿಸಿದ್ದಲ್ಲ,  
 ಅವರಾಗಿ ಮೇಲೆ ತಿಳಿಸಿರುವ ಕಾರಣಗಳನ್ನು ಉಲ್ಲೇಖಿಸಿ  
 ತಿರಸ್ಕರಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ 1994-95 ರ ನಂತರ ಅರೆಕಾಲಿಕ  
 ಉಪನ್ಯಾಸಕರಾಗಿ ನೇಮಕಗೊಂಡವರನ್ನು ಮತ್ತು 2004-05ರ  
 ನಂತರ ಅತಿಥಿ ಉಪನ್ಯಾಸಕರಾಗಿ ನೇಮಕಗೊಂಡು  
 ಕಾರ್ಯನಿರ್ವಹಿಸುತ್ತಿರುವವರನ್ನು ಯಾವುದೇ ಕಾರಣಕ್ಕೂ  
 ಸರ್ಕಮಾತಿಗೊಳಿಸಲಾಗುವುದಿಲ್ಲ. ಅದು ಕಾನೂನು ವಿರುದ್ಧವಾದದ್ದು  
 ಹಾಗೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದದ್ದು, ಆದುದರಿಂದ,  
 ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ/ಮುಂದೆ  
 ಉಧ್ಘಟಿಸಬಹುದಾದ ಉಪನ್ಯಾಸಕರ ಮದ್ದಿಗಳನ್ನು ನೇರ  
 ನೇಮಕಾತಿ ಮೂಲಕವೇ ತುಂಬಬೇಕಾಗುತ್ತದೆ ಎಂಬುದಾಗಿ  
 ದಿನಾಂಕ: 25.08.2012 ರ ಸರ್ಕಾರದ ಸುತ್ತೋಲೆಯಲ್ಲಿ ಸ್ವಷ್ಟವಾಗಿ  
 ತಿಳಿಸಲಾಗಿರುತ್ತದೆ.

		<p>ಮುಂದುವರೆದು, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಶ್ರೀ ವೀರಣ್ಣ ಎಸ್. ಸಚ್ಚನರ್ ಹಾಗೂ ಇತರೆ 15 ಅತಿಥಿ ಉಪನ್ಯಾಸಕರುಗಳು ಕೆನಾಂಟಕ ಆಡಳಿತ ನ್ಯಾಯಮಂಡಳಿಯಲ್ಲಿ ಅಡ್‌ಎಸ್‌ ಸಂಖ್ಯೆ: 4625-4640/2012 ನ್ನು ದಾಖಲಿಸಿ, ತಮ್ಮ ಸೇವೆಯನ್ನು ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಯಲ್ಲಿ ನೇಮಕ ಮಾಡಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪರಿಶೀಲಿಸಿದ ಮಾನ್ಯ ನ್ಯಾಯಮಂಡಳಿಯು ಮಾನ್ಯ ಸರ್ವೋಽಭಿಷಾಧಿ ನ್ಯಾಯಾಲಯದ ಸಂವಿಧಾನ ಹೀಗೆಯು ಉಪಾದೇವ ಪ್ರಕರಣದಲ್ಲಿ ತಾತ್ಪಾಲೀಕ ನೌಕರರನ್ನು ಅವರ ಸೇವಾವಧಿಯನ್ನು ಆಧರಿಸಿ ಸೇವಾ ಸರ್ಕಾರಿಗೆ ಪರಿಗಣಿಸಲು ಅರ್ಹರಾಗಿಯವುದಿಲ್ಲವೆಂದು, ಅದೇ ರೀತಿ ನೇಮಕಾತಿ ನಿಯಮಗಳಂತೆ ನೇಮಕಾತಿ ಆಗಿರುವ ವ್ಯಕ್ತಿಗಳಿಗೆ ಸರ್ಕಾರಿಗೊಳಿಸಬಾರೆದೆಂದು ತಿಳಿಸಿರುವ ನಿಲ್ಲವನ್ನು ಆಧರಿಸಿ ಸದರಿ ಅರ್ಜಿಯನ್ನು ದಿನಾಂಕ: 28.03.2013 ರಂದು ವಚಾಗೊಳಿಸಿದೆ.</p> <p>ಈ ಮೇಲಿನ ಎಲ್ಲಾ ಅಂಶಗಳ ಹಿನ್ನಲೆಯಲ್ಲಿ ಅತಿಥಿ ಉಪನ್ಯಾಸಕರ ತಾತ್ಪಾಲೀಕ ಸೇವೆಯನ್ನು ಪರಿಗಣಿಸಿ, ಸೇವೆಯಲ್ಲಿ ವಿಲೀನಗೊಳಿಸಲು/ ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ.</p>
(ಅ)	ಅತಿಥಿ ಉಪನ್ಯಾಸಕರಿಗೆ ಯು.ಜಿ.ಸಿ. ನಿಯಮಾವಳಿ ಪ್ರಕಾರ ವೇತನ ನೀಡಲು ಇರುವ ಅಡೆತಡೆಗಳನ್ನು?	<p>ಪ್ರವೇಶಾತಿ ಸಂಖ್ಯೆಗೆ ಅನುಗುಣವಾಗಿ ಉಂಟಾಗುವ ಕಾರ್ಯಭಾರವನ್ನು ಮೊದಲು ಆಯಾ ಕಾಲೇಜಿನ ಖಾಯಂ ಉಪನ್ಯಾಸಕರುಗಳಿಗೆ ಹಂಚಿಕೆ ಮಾಡಿ, ತದನಂತರ, ಉಳಿಕೆಯಾಗುವ ಕಾರ್ಯಭಾರಕ್ಕೆ ಆಯಾ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ತಾತ್ಪಾಲೀಕವಾಗಿ ಕಲಾ ಮತ್ತು ವಾಣಿಜ್ಯ ವಿಷಯಕ್ಕೆ ಗರಿಷ್ಟ 8 ಗಂಟೆ ಹಾಗೂ ವಿಜ್ಞಾನ ವಿಷಯಕ್ಕೆ 10 ಗಂಟೆಗಳ ಕಾರ್ಯಭಾರಕ್ಕೆ ಒಬ್ಬರಂತೆ ಅತಿಥಿ ಉಪನ್ಯಾಸಕರ</p>

	<p>ನೇವೆಯನ್ನು ಬಳಸಿಕೊಳ್ಳಲಾಗುತ್ತಿದೆ. ಅಲ್ಲದೆ, ಅತಿಥಿ ಉಪನ್ಯಾಸಕರನ್ನು ಹೆಚ್ಚಿಸಿ ಕಾರ್ಯಭಾರಕ್ಕೆ ಅನುಗುಣವಾಗಿ ಮಾತ್ರ ಅಯ್ದು ಮಾಡಿಕೊಳ್ಳಲಾಗುತ್ತಿದ್ದು, ಯಾವುದೇ ಖಾಲಿ ಹುದ್ದೆಗಳಿಗೆ ಅಥವಾ ಪೂರ್ಣಕಾಲಿಕ ಕಾರ್ಯಭಾರಕ್ಕೆ ನೇಮಕಾತಿ ಮಾಡಿಕೊಳ್ಳಲಾಗುತ್ತಿಲ್ಲವಾದರಿಂದ ಅತಿಥಿ ಉಪನ್ಯಾಸಕರಿಗೆ ಯು.ಜಿ.ಸಿ. ನಿಯಮಾವಳಿ ಪ್ರಕಾರ ವೇತನ ನೀಡಲು ಅವಕಾಶವಿರುವುದಿಲ್ಲ.</p>
(ಉ)	<p>ಅತಿಥಿ ಉಪನ್ಯಾಸಕರಾಗಿ ನೇವೆ ಸಲ್ಲಿಸುತ್ತಿರುವ ಉಪನ್ಯಾಸಕರುಗಳು ವಯೋಮಿತಿ ಮೀರುತ್ತಿರುವುದರಿಂದ ಸರ್ಕಾರವು ನೇವಾ ಭದ್ರತೆ ಕುರಿತು ಏನು ನಿಷಾಯ ಕೈಗೊಂಡಿದೆ? (ಎವರ ನೀಡುವುದು)</p> <p>ಅತಿಥಿ ಉಪನ್ಯಾಸಕರುಗಳು ಇಲಾಬೆಯಲ್ಲಿ ಯಾವುದೇ ಮಂಜೂರಾದ ಖಾಲಿ ಹುದ್ದೆಗಳ ಎದುರಾಗಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ. ಬದಲಾಗಿ ಆಯಾ ಶ್ಯಾಕ್ಷಣಿಕ ವರ್ಷದಲ್ಲಿ ಹೆಚ್ಚಿಸಿ ಕಾರ್ಯಭಾರಕ್ಕೆ ಮಾತ್ರ ಸೀಮಿತಗೊಳಿಸಿ, ತಾತ್ಕಾಲಿಕವಾಗಿ, ಅತಿಥಿ ಉಪನ್ಯಾಸಕರುಗಳ ನೇವೆಯನ್ನು ಬಳಸಿಕೊಳ್ಳಲಾಗುವುದರಿಂದ ಅವರುಗಳ ತಾತ್ಕಾಲಿಕ ನೇವೆಯನ್ನು ಪರಿಗಣಿಸಿ ನೇವಾ ಭದ್ರತೆಯನ್ನು ಒದಗಿಸಲು ನಿಯಮಗಳಲ್ಲಿ ಅವಕಾಶ ಇರುವುದಿಲ್ಲ.</p>

ಇಡಿ 233 ಡಿಸೆಂಬರ್ 2021

(ಡಾ. ಅಶ್ವಾಕ್ಷರ ನಾರಾಯಣ ಸಿ.ಎನ್.)

ಉನ್ನತ ಶಿಕ್ಷಣ, ಬ.ಟಿ.-ಬಿ.ಟಿ.ವಿಫ್ಲಾನ  
ಮತ್ತು ತಂತ್ರಜ್ಞಾನ, ವಿದ್ಯಾನ್ಯಾಸ ಹಾಗೂ  
ಕೌಶಲ್ಯಾಭಿವೃದ್ಧಿ, ಉದ್ಯಮಶಿಲೆ ಮತ್ತು  
ಜೀವನೋಽಪಾಯ ಸಚಿವರು